



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

Bangalore Development Authority

ಸಂಖ್ಯೆ : ಬೆಂ.ಅ.ಪ್ರಾ/ನಮ/ಅ.ಸ/ಅ.ಅ-3/ತಾ.ಸ-4/ಪೂ/16/2019-20
No. :

ದಿನಾಂಕ : 19.06.2019
Date :

ಅನುಸೂಚಿ-ಎ 5
(ಉಪವಿಧಿ ಸಂಖ್ಯೆ:4.1)
ನಕ್ಷೆ ಮಂಜೂರಾತಿ ಪತ್ರ

ಅಭಿಯಂತರ ಸದಸ್ಯರವರ ಕಛೇರಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಬೆಂಗಳೂರು.

ರವರಿಗೆ,

Sri Santhosh Thazhathu,
ನಂ. 18/1ಎ1, ದೊಡ್ಡಕನ್ನೇಲಿ,
ಕಾರ್ಪೊರೇಷನ್ ಅಂಚೆ,
ಬೆಂಗಳೂರು 560035.

ಮಾನ್ಯರೇ,

ನೀವು ದಿನಾಂಕ: 20.05.2019 ರಲ್ಲಿ ಈ ಕಛೇರಿಗೆ ಅರ್ಜಿ ಸಲ್ಲಿಸಿ, ಬೆಂಗಳೂರು ಪೂರ್ವ ತಾಲ್ಲೂಕು ವರ್ತೂರು ಹೋಬಳಿ, ಚಿಕ್ಕನಾಯಕನಹಳ್ಳಿ ಗ್ರಾಮದ ಸರ್ವೆ ನಂ. 1/3, 1/4 ಮತ್ತು 1/5ಬಿ ರಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೆಲ+04 ಮೇಲಂತಸ್ತುಗಳನ್ನೊಳಗೊಂಡ 168 ವಸತಿ ಘಟಕಗಳು ಹಾಗೂ ಕ್ಲಬ್ ಹೌಸ್ ಒಳಗೊಂಡಂತೆ ಬಹುವಸತಿ ಕಟ್ಟಡದ ನಕ್ಷೆಗೆ ಮಾನ್ಯ ಆಯುಕ್ತರವರ ಕಛೇರಿ ಆದೇಶದ ಸಂಖ್ಯೆ: 1390, ದಿನಾಂಕ: 14.06.2019 ರಂದು ಅನುಮೋದನೆ ನೀಡಿದ್ದು, ಅಭಿವೃದ್ಧಿದಾರರು ಚಲನ್ ಸಂಖ್ಯೆ: 4978, ದಿನಾಂಕ: 18.06.2019 ರಂದು ಒಟ್ಟು ರೂ. 24,45,715/- ಗಳನ್ನು ಪಾವತಿಸಿರುತ್ತಾರೆ. ಅದರಂತೆ ದಿನಾಂಕ: 19.06.2019 ರಲ್ಲಿ ನಕ್ಷೆ ಮಂಜೂರಾತಿ ಮಾಡಲಾಗಿದೆ. ದಿನಾಂಕ: 19.06.2019 ರಿಂದ ದಿನಾಂಕ: 18.06.2021 ವರೆಗಿನ ಎರಡು ವರ್ಷಗಳ ಅವಧಿಗೆ ಮಾತ್ರ ಮಾನ್ಯತೆ ಪಡೆದಿರುತ್ತದೆ. ಈ ಕೆಳಕಂಡ ಷರತ್ತುಗಳನ್ನು ವಿಧಿಸಿ ಮಂಜೂರಾತಿ ಮಾಡಲಾಗಿದೆ ಎಂದು ಈ ಮೂಲಕ ನಾನು ತಿಳಿಯಪಡಿಸಿದ್ದೇನೆ.

ಷರತ್ತುಗಳು

- 1) ಪ್ರಾಧಿಕಾರದ ಮಂಜೂರಾದ ನಕ್ಷೆಯ ಪ್ರತಿಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಪ್ರದರ್ಶಿಸತಕ್ಕದ್ದು.
- 2) ಸಂಬಂಧಪಟ್ಟ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರವರಿಗೆ ಅರ್ಜಿ ಸಲ್ಲಿಸಿ ಪ್ರಾರಂಭ ಮಾಡಲು ಸೂಕ್ತ ಅನುಮತಿ ಪತ್ರ ಪಡೆಯತಕ್ಕದ್ದು.
- 3) ಮಂಜೂರಾತಿಯಾದ ನಕ್ಷೆಯ ಪ್ರಕಾರ ಕಟ್ಟಡ ನಿರ್ಮಾಣ ಮಾಡತಕ್ಕದ್ದು.
- 4) ಪೂರ್ಣಗೊಂಡ ಕಟ್ಟಡ ಅಥವಾ ಮನೆಯನ್ನು ವಾಸಕ್ಕೆ ಉಪಯೋಗಿಸುವ ಮೊದಲು ಸಂಬಂಧಪಟ್ಟ ಅಧಿಕಾರಿಗಳಿಂದ (ಪ್ರಾಧಿಕಾರದ) ವಾಸಯೋಗ್ಯ ಅನುಮತಿ ಪತ್ರವನ್ನು ಪಡೆಯತಕ್ಕದ್ದು.
- 5) ನಿವೇಶನದ ಸುತ್ತಳತೆಯಲ್ಲಿ ಹಸಿರು ಸಸಿಗಳನ್ನು ನೆಡುವುದು.
- 6) ಇವುಗಳೊಂದಿಗೆ ಈ ಪುಟದ ಹಿಂಬಾಗದಲ್ಲಿ ನಮೂದಿಸಿರುವ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.

ಪುಟ ಸಂಖ್ಯೆ: 2 ಕ್ಕೆ ಮುಂದುವರಿದಿದೆ...


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

ಟಿ. ಚೌಡಯ್ಯ ರಸ್ತೆ, ಕುಮಾರಪಾರ್ಕ್ ಪಶ್ಚಿಮ, ಬೆಂಗಳೂರು-560 020.

T. Chowdaiah Road, Kumarapark West, Bangalore - 560 020. Facsimile : 2334 5799, E-mail : bda@vsnl.com


-:ಷರತ್ತುಗಳು:-

- 1) ಕಟ್ಟಡದ ಕಾಮಗಾರಿಯ ಆರ್.ಸಿ.ಸಿ ಕಂಬಗಳು ನೆಲಮಟ್ಟಕ್ಕೆ ಎತ್ತರಿಸಿದ ನಂತರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಾರಂಭಿಕ ಪ್ರಮಾಣ ಪತ್ರವನ್ನು ಪಡೆಯತಕ್ಕದ್ದು.
- 2) ಅಭಿವೃದ್ಧಿದಾರರು ಭದ್ರತಾ ಸಿಬ್ಬಂದಿಯವರನ್ನು ನೇಮಿಸಿ ಕಟ್ಟಡ ನಿರ್ಮಾಣದ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ವಾಹನ ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳತಕ್ಕದ್ದು, ಹಾಗೂ ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಸ್ವತ್ತಿನ ಒಳಬಾಗದಲ್ಲಿ ಅಳವಡಿಸಿ ನಿರ್ವಹಿಸುವುದು.
- 3) ಅರ್ಜಿದಾರರು ಶಾಸನಬದ್ಧ ಸಂಸ್ಥೆಗಳಿಗೆ, ಬಿಡಿಎ / ಬಿಬಿಎಂಪಿ / ನಗರ ಸಭೆ / ಪಂಚಾಯತ್ ಗೆ ಯಾವುದಾದರೂ ಬಾಕಿ ಶುಲ್ಕಗಳನ್ನು ಪಾವತಿಸಬೇಕಿದ್ದಲ್ಲಿ ಅಂತಹ ಸಂಸ್ಥೆಗಳು ವಿಧಿಸುವ ಶುಲ್ಕವನ್ನು ಪಾವತಿಸತಕ್ಕದ್ದು.
- 4) ಅರ್ಜಿದಾರರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಕಾಲ ಕಾಲಕ್ಕೆ ವಿಧಿಸುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗಿರತಕ್ಕದ್ದು.
- 5) ಮಳೆ ನೀರು ಕೊಯ್ಲುನ್ನು ಬೆಂಗಳೂರು ಜಲ ಮಂಡಳಿ ರವರು ನಿಗದಿಪಡಿಸಿರುವಂತೆ ಕಡ್ಡಾಯವಾಗಿ ಅಳವಡಿಸುವುದು
- 6) ಇಬ್ಬಗೆಯ ಕೊಳವೆ ವಿಧಾನವನ್ನು ಕುಡಿಯುವ ನೀರಿಗಾಗಿ ಹಾಗೂ ಇತರೆ ಉದ್ದೇಶಿತ ವ್ಯವಸ್ಥೆಗಳಿಗಾಗಿ ಅಳವಡಿಸುವುದು
- 7) ಒಳಚರಂಡಿ ವ್ಯವಸ್ಥೆಗಾಗಿ ಸ್ಥಾಪಿಸಿದ ನೈರ್ಮಲ್ಯ ಶುದ್ಧೀಕರಣ ಘಟಕವನ್ನು (S.T.P) ಅಳವಡಿಸಿ ಹಾಗೂ ಶುದ್ಧೀಕರಿಸಿದ ನೀರನ್ನು ಮನೆಗಳಲ್ಲಿನ ಶೌಚಾಲಯ, Gardening ಹಾಗೂ ಗಿಡಮರ Lawn ಗಳಿಗಾಗಿ ಕಡ್ಡಾಯವಾಗಿ ಉಪಯೋಗಿಸತಕ್ಕದ್ದು ಮತ್ತು ಇದರಿಂದ ಉತ್ಪತ್ತಿಯಾಗುವ Sewage ಪೂರ್ಣ ನೀರನ್ನು ಯಾವುದೇ ಕಾರಣಕ್ಕೂ ಕರೆ/ಹಳ್ಳ/ಕಣಿವೆ/ಹೊಳೆಗೆ ಬಿಡತಕ್ಕದ್ದಲ್ಲ.
- 8) ಅಭಿವೃದ್ಧಿದಾರರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರವರಿಂದ ನಿರಾಕ್ಷೇಪಣಾ ಪಡೆದು ಸಲ್ಲಿಸಿದ ನಂತರ ನಕ್ಷೆ ಮಂಜೂರಾತಿ ಪತ್ರ ಹಾಗೂ ನಕ್ಷೆಗಳನ್ನು ಬಿಡುಗಡೆ ಮಾಡಲಾಗುವುದು.
- 9) ಅಭಿವೃದ್ಧಿದಾರರು ಕಟ್ಟಡದ ಆವರಣಗಳಲ್ಲಿ ಗಿಡ ಮರಗಳನ್ನು ಬೆಳೆಸಿ ಪರಿಸರವನ್ನು ಸಂರಕ್ಷಿಸುವ ಷರತ್ತಿಗೆ ಬದ್ಧರಾಗಿರತಕ್ಕದ್ದು.
- 10) ಅಭಿವೃದ್ಧಿದಾರರು ಕಟ್ಟಡಗಳಿಗೆ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.
- 11) ಅಭಿವೃದ್ಧಿದಾರರು ಟ್ರಾನ್ಸ್ ಫಾರ್ಮರ್ ಗಾಗಿ ಗುರುತಿಸಿರುವ ಪ್ರದೇಶದಲ್ಲಿ ಅಳವಡಿಸತಕ್ಕದ್ದು, ಬೇರೆ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ.
- 12) ಅಭಿವೃದ್ಧಿದಾರರು ಕಟ್ಟಡದ ಸುರಕ್ಷತೆ ಹಾಗೂ ಭದ್ರತೆಯ, ಕಟ್ಟಡದ ರಚನಾತ್ಮಕ ವಿನ್ಯಾಸದ ಬಗ್ಗೆ ಸಂಪೂರ್ಣವಾಗಿ ಜವಬ್ದಾರಾಗಿರತಕ್ಕದ್ದು. ಕಟ್ಟಡದ ರಚನಾತ್ಮಕ ವಿನ್ಯಾಸದ ಬಗ್ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯ ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಹೊಂದಿರುವುದಿಲ್ಲ.
- 13) ಅಭಿವೃದ್ಧಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಲೀ ಅಥವಾ ಇನ್ನಾವುದೇ ಕಟ್ಟಡದ ಅನುಪಯುಕ್ತ ಸಾಮಗ್ರಿಗಳಿಂದ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡತಕ್ಕದ್ದು. ಇದಕ್ಕೆ ಅನುಗುಣವಾಗಿ ಬ್ಯಾರಿಕೇಡಿಂಗ್ ನ್ನು ಅಳವಡಿಸಿ ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು.
- 14) ಯೋಜನೆಯಲ್ಲಿ ಘನ ತ್ಯಾಜ್ಯಗಳನ್ನು ಪ್ಲಾಸ್ಟಿಕ್ ಹಾಗೂ ಇತ್ಯಾದಿಯಾಗಿ ವಿಂಗಡಿಸಿ Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು ಹಾಗೂ ನಿಗದಿತ ಸ್ಥಳ ಸಾಗಿಸಲು ಸೂಕ್ತ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳತಕ್ಕದ್ದು.
- 15) ಕಟ್ಟಡದ ಕಾಮಗಾರಿ ಆರಂಭಿಸುವ ಮುನ್ನ ಅರ್ಜಿದಾರರು ಖಾತಾ / ಲೈಸೆನ್ಸ್ ಅನ್ನು ಸ್ಥಳೀಯ ಸಂಸ್ಥೆಯಿಂದ ಪಡೆಯತಕ್ಕದ್ದು.
- 16) ಕಾರ್ಯದರ್ಶಿ, ಕಾರ್ಮಿಕ ಇಲಾಖೆ ರವರ ಪತ್ರ ದಿನಾಂಕ: 04-03-2006 ರ ಪತ್ರದಲ್ಲಿ ವಿಧಿಸಿರುವ ಷರತ್ತುಗಳಿಗೆ ಅಭಿವೃದ್ಧಿದಾರರು ಬದ್ಧರಾಗಿರತಕ್ಕದ್ದು.


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

ಪುಟ ಸಂಖ್ಯೆ: 3 ಕ್ಕೆ ಮುಂದುವರಿದಿದೆ..

- 17) ಕಟ್ಟಡ ನಿರ್ಮಾಣ ಸಮಯದಲ್ಲಿ ಸೆಂಟರಿಂಗ್ ಅಥವಾ ಇನ್ನಿತರೇ ಕಾರಣಗಳಿಂದ ಏನಾದರೂ ಅನಾಹುತ ಸಂಭವಿಸಿದ್ದಲ್ಲಿ ಅದಕ್ಕೆ ಅಭಿವೃದ್ಧಿದಾರರೇ ಜವಬ್ದಾರಾಗಿರುತ್ತಾರೆ. ನಕ್ಷೆ ಮಂಜೂರು ಮಾಡಿದ ಯಾವುದೇ ಇಲಾಖೆ / ಸಂಸ್ಥೆಯು ಜವಬ್ದಾರಾಗಿರುವುದಿಲ್ಲ.
- 18) ಅಭಿವೃದ್ಧಿದಾರರ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲಿಕತ್ವದ ಬಗ್ಗೆ ಯಾವುದೇ ತಪ್ಪು ಮಾಹಿತಿ / ದಾಖಲಾತಿ ನೀಡಿದ್ದಲ್ಲಿ ಅರ್ಜಿದಾರರಿಗೆ ಯಾವುದೇ ಮುನ್ನೂಚನೆ ನೀಡದೆ ನಕ್ಷೆ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮಕೈಗೊಳ್ಳಲಾಗುವುದು.
- 19) ಅಭಿವೃದ್ಧಿದಾರರು ಕುಡಿಯುವ ನೀರಿನ ಸರಬರಾಜಿಗಾಗಿ ಸಂಬಂಧಪಟ್ಟ ಬಿ.ಡಬ್ಲ್ಯೂ.ಎಸ್.ಎಸ್.ಬಿ ಯನ್ನು ಅವಲಂಬಿಸದೆ ನೀರಿನ ಸರಬರಾಜಿಗಾಗಿ ತಮ್ಮ ಸ್ವಂತ ವ್ಯವಸ್ಥೆಯನ್ನು ಮಾಡಿಕೊಳ್ಳತಕ್ಕದ್ದು.
- 20) ಈ ಹಿಂದೆ ಮಂಜೂರಾತಿಯಾದ ಮಾರ್ಪಾಡಿತ ನಕ್ಷೆ ಪತ್ರದ ಸಂಖ್ಯೆ: ಬೆಂ.ಅ.ಪ್ರಾ/ನಮ/ಅಸ/ಅಅ-3/ತಾಸ-4/ಪೂ/36/2014-15, ದಿನಾಂಕ: 23.12.2014 ರ ಪತ್ರವನ್ನು ರದ್ದುಗೊಳಿಸಲಾಗಿದೆ.
- 21) ಅಭಿವೃದ್ಧಿದಾರರು ವಾಹನ ನಿಲುಗಡೆಯ ಸ್ಥಳದಲ್ಲಿ ಕಡ್ಡಾಯವಾಗಿ ವಿದ್ಯುತ್ ವಾಹನಗಳಿಗೆ ಚಾರ್ಜಿಂಗ್ ಪಾಯಿಂಟ್ ಗಳನ್ನು ಅಳವಡಿಸತಕ್ಕದ್ದು.
- 22) ಅಭಿವೃದ್ಧಿದಾರರು ಸಿಟಿ ಮಾಸ್ಟರ್ ಪ್ಲಾನ್ ಗಳಲ್ಲಿ ವಿದ್ಯುತ್ ವಾಹನಗಳ ಚಾರ್ಜಿಂಗ್ ಗಳಿಗೆ ಸೂಕ್ತವಾದ ಮೀಸಲು ಸ್ಥಳಗಳನ್ನು ಕಾಯ್ದಿರಿಸತಕ್ಕದ್ದು.
- 23) ಇತ್ತೀಚಿನ ಸರ್ಕಾರಿ ಆದೇಶ ಸಂಖ್ಯೆ:ನಅಇ/536/ಬೆಂಭೂಸ್ವಾ/2017 ದಿನಾಂಕ: 16.03.2019 ರ ಅನ್ವಯ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಅಪೀಲು ಸಂಖ್ಯೆ 5016/2016 ರ ಷರತ್ತಿಗೊಳಪಟ್ಟಿರುತ್ತದೆ (ಎನ್.ಜಿ.ಟಿ ಬಫರ್ ಗೆ ಸಂಬಂಧಿಸಿದಂತೆ).


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಬೆಂಗಳೂರು

ಯಥಾಪ್ರತಿಯನ್ನು ಕಾರ್ಯಪಾಲಕ ಅಭಿಯಂತರು, ಪೂರ್ವ ವಿಭಾಗ, ಬಿ.ಡಿ.ಎ. ವಾಣಿಜ್ಯ ಸಂಕೀರ್ಣ, ಹೆಚ್.ಎಸ್.ಆರ್. ಬಡಾವಣೆ, ಬೆಂಗಳೂರು ರವರ ಮಾಹಿತಿಗಾಗಿ ರವಾನಿಸಿದೆ.